



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ ಎ Part - IV A	ಬೆಂಗಳೂರು, ಬುಧವಾರ, ೧೧, ಅಕ್ಟೋಬರ್, ೨೦೨೩ (ಆಶ್ವಯುಜ, ೧೯, ಶಕವರ್ಷ, ೧೯೪೫) BENGALURU, WEDNESDAY, 11, OCTOBER, 2023 (AASHWAYUJA, 19, SHAKAVARSHA, 1945)	ಸಂ. ೪೯೮ No. 498
--------------------------	---	--------------------



## ಕರ್ನಾಟಕ ಸರ್ಕಾರ

ಸಂಖ್ಯೆ: ಇಪಿ 209 ಎಸ್‌ಎಲ್‌ಬಿ 2023

ಕರ್ನಾಟಕ ಸರ್ಕಾರ ಸಚಿವಾಲಯ,  
ಬಹುಮಹಡಿಗಳ ಕಟ್ಟಡ,  
ಬೆಂಗಳೂರು, ದಿನಾಂಕ: 09/10/2023

### ಅಧಿಸೂಚನೆ

ಕರ್ನಾಟಕ ಶಿಕ್ಷಣ ಕಾಯ್ದೆ 1983 ರ ಕಲಂ 22 ರಂತೆ ವಿವಿಧ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯನ್ನು ಸರ್ಕಾರವೆಂದು ಸರ್ಕಾರದ ಅಧಿಸೂಚನೆ ಸಂಖ್ಯೆ: ಇಪಿ 209 ಎಸ್‌ಎಲ್‌ಬಿ 2023 ದಿನಾಂಕ: 07/10/2023 ರಂದು ಕರ್ನಾಟಕ ರಾಜ್ಯ ಪತ್ರದಲ್ಲಿ ಹೊರಡಿಸಿರುವ ಹಿನ್ನೆಲೆಯಲ್ಲಿ ಮತ್ತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಕಾಯ್ದೆ 1966 ರ ಕಲಂ 15 (a)(iv) ರಲ್ಲಿ ಇತರ ಪರೀಕ್ಷೆಗಳನ್ನು ನಡೆಸಲು ಅವಕಾಶವಿದ್ದು, ಅದರಂತೆ 2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ವತಿಯಿಂದ 5, 8, 9 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮತ್ತು 11ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸಲು ಅನುಮತಿ ನೀಡಿದೆ. ಹಾಗೂ ಸದರಿ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಹಾಗೂ ವಾರ್ಷಿಕ ಪರೀಕ್ಷೆಯನ್ನು ನಡೆಸುವ ಸಂಬಂಧ ಪ್ರತಿ ವರ್ಷ ಸರ್ಕಾರಿ ಆದೇಶವನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ

(ಎಸ್. ಪ್ರಕಾಶ)

ಸರ್ಕಾರದ ಅಧೀನ ಕಾರ್ಯದರ್ಶಿ (ಪ್ರೌಢ)  
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ

ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು

(೧)